



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|-----------------------|--|------------------|
| ಭಾಗ - ೩ Part - III | ಬೆಂಗಳೂರು, ಮಂಗಳವಾರ, ೧೮, ಫೆಬ್ರವರಿ, ೨೦೨೫(ಮಾಘ, ೨೯, ಶಕವರ್ಷ, ೧೯೪೬) BENGALURU, TUESDAY, 18, FEBRUARY, 2025(MAGHA, 29, SHAKAVARSHA, 1946) | ಸಂ. ೯೮ No. 98 |
|-----------------------|--|------------------|

ಕರ್ನಾಟಕ ಸರ್ಕಾರ

ಸಂಖ್ಯೆ: ನಅಇ 31 ಎಂಎನ್‌ಇ 2025(ಇ)

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ:18.02.2025.

ಅಧಿಸೂಚನೆ

ಸರ್ಕಾರದ ಆದೇಶ ಸಂಖ್ಯೆ: ಟಿಓಆರ್ 78 ಟಿಡಿಪಿ 2024, ದಿ:07.11.2024 ರಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಕ್ಕೆ ಸರ್ಕಾರದ ಅನುಮೋದನೆ ನೀಡಲಾಗಿದೆ ಹಾಗೂ ಪ್ರವಾಸೋದ್ಯಮಕ್ಕೆ ಅನ್ವಯಿಸಿದ ಯೋಜನೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ನೀಡುವ ಸೌಲಭ್ಯ, ರಿಯಾಯಿತಿಗಳ ಕುರಿತು ಸಂಬಂಧಿಸಿದ ಇಲಾಖೆಗಳು ಪ್ರತ್ಯೇಕ ಆದೇಶಗಳನ್ನು ಹೊರಡಿಸಲು ನಿರ್ದೇಶಿಸಲಾಗಿರುತ್ತದೆ.

ಪ್ರವಾಸೋದ್ಯಮ ನೀತಿಯಡಿಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಪ್ರಸ್ತಾಪಿಸಿರುವ ಪ್ರೋತ್ಸಾಹಕಗಳನ್ನು ರಾಜ್ಯದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಬಿಬಿಎಂಪಿ ಹೊರತುಪಡಿಸಿ) ಅಳವಡಿಸಿಕೊಳ್ಳಲು ಕರ್ನಾಟಕ ಪೌರ ಕಾಯ್ದೆ 1964 ರ ಕಲಂ 141 ರಲ್ಲಿ ಹಾಗೂ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ, 1976 ರ ಕಲಂ 146 ರಡಿ ಪ್ರದತ್ತವಾಗಿರುವ ಅಧಿಕಾರದಂತೆ ಹಾಗೂ ಸರ್ಕಾರದ ಆದೇಶ ಸಂಖ್ಯೆ:ನಅಇ 07 ಯುಡಬ್ಲ್ಯೂಎಸ್ 2011, ದಿ:20.07.2011 ರಲ್ಲಿ ಸೂಚಿಸಿರುವ ನೀರಿನ ದರಗಳನ್ವಯ ಪ್ರವಾಸೋದ್ಯಮ ನೀತಿಗೆ ಒಳಪಡುವ ಯೋಜನೆಗಳಿಗೆ ಕೆಳಕಂಡಂತೆ ವಿನಾಯಿತಿ ನೀಡಿ ಆದೇಶಿಸಿದೆ.

1. ಪ್ರವಾಸೋದ್ಯಮ ಇಲಾಖೆಯು ಪರಿಭಾಷಿಸುವ ಹೋಂ-ಸ್ಟೇಗಳಿಗೆ ವಾಣಿಜ್ಯೇತರ (Non-Commercial) ಚಟುವಟಿಕೆ ಎಂದು ಪರಿಗಣಿಸಿ, ನೀರಿನ ದರವನ್ನು ಗೃಹ ಬಳಕೆ ದರದಲ್ಲಿ ಹಾಗೂ ಆಸ್ತಿ ತೆರಿಗೆಯನ್ನು ವಸತಿ ಉಪಯೋಗದ ದರಗಳಂತೆ ಸ್ಥಳೀಯ ಸಂಸ್ಥೆಗಳು ವಿಧಿಸುವುದು.
2. ಬೆಡ್ & ಬ್ರೇಕ್ ಫಾಸ್ಟ್ ಯೋಜನೆಗಳನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಿ ನೀರಿನ ದರವನ್ನು ವಾಣಿಜ್ಯ ಬಳಕೆ ದರದಲ್ಲಿ ಹಾಗೂ ಆಸ್ತಿ ತೆರಿಗೆಯನ್ನು ವಾಣಿಜ್ಯ ಉಪಯೋಗದ ದರಗಳಂತೆ ಸ್ಥಳೀಯ ಸಂಸ್ಥೆಗಳು ವಿಧಿಸುವುದು.

3. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಕೈಗಾರಿಕಾ ಉದ್ಯಮ ದರ್ಜೆಯನ್ನು ನೀಡಲಾಗುವ ಪ್ರವಾಸೋದ್ಯಮ ಯೋಜನೆಗಳಿಗೆ ಮತ್ತು ವಿಸ್ತರಣಾ ಯೋಜನೆಗಳಿಗೆ ಕೈಗಾರಿಕಾ ಉಪಯೋಗದ ದರಗಳಂತೆ ಆಸ್ತಿ ತೆರಿಗೆ ಮತ್ತು ನೀರಿನ ದರವನ್ನು ಸ್ಥಳೀಯ ಸಂಸ್ಥೆಗಳು ವಿಧಿಸುವುದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ
(ನಾಗೇಶ್ ಕೆ.)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ
(ಮಹಾನಗರ ಪಾಲಿಕೆ-2)